



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ - ೧ Part - I	ಬೆಂಗಳೂರು, ಶುಕ್ರವಾರ, ೧೭, ಸೆಪ್ಟೆಂಬರ್, ೨೦೨೧ (ಭಾದ್ರಪದ, ೨೬, ಶಕವರ್ಷ, ೧೯೪೩) BENGALURU, FRIDAY, 17, SEPTEMBER, 2021 (BHADRAPADA, 26, SHAKAVARSHA, 1943)	ಸಂ. ೭೭೯ No. 779
---------------------	--	--------------------

ಕರ್ನಾಟಕ ಸರ್ಕಾರ

ಸಂಖ್ಯೆ: ಸಿಆಸುಇ 76 ಸೇನಿಬಿ 2020

ಕರ್ನಾಟಕ ಸರ್ಕಾರದ ಸಚಿವಾಲಯ,
ವಿಧಾನಸೌಧ,
ಬೆಂಗಳೂರು, ದಿನಾಂಕ: 17.09.2021

ಸುತ್ತೋಲೆ

ವಿಷಯ: ಕೋವಿಡ್-19 ಸಾಂಕ್ರಾಮಿಕದ ಕಾರಣ ವಿಧಿಸಿದ ಲಾಕ್‌ಡೌನ್ ಹಿನ್ನೆಲೆಯಲ್ಲಿ ಪರೀಕ್ಷಾ ಫಲಿತಾಂಶಗಳು ವಿಳಂಬವಾದ ಪ್ರಕರಣಗಳಲ್ಲಿ ಅನುಕಂಪದ ಆಧಾರದ ಮೇಲೆ ನೇಮಕಾತಿಗಾಗಿ ಅರ್ಜಿದಾರರ ವಿದ್ಯಾರ್ಹತೆ ಪರಿಗಣಿಸುವ ಬಗ್ಗೆ ಸೂಚನೆಗಳು.

ಕರ್ನಾಟಕ ಸಿವಿಲ್ ಸೇವಾ (ಅನುಕಂಪದ ಆಧಾರದ ಮೇಲೆ ನೇಮಕಾತಿ) ನಿಯಮಗಳು, 1996 ರ ನಿಯಮ 4(3) ಮತ್ತು 4(4) ರಲ್ಲಿ ನೇಮಕಾತಿಗಾಗಿ ಅಗತ್ಯ ವಿದ್ಯಾರ್ಹತೆ ಬಗ್ಗೆ ತಿಳಿಸಲಾಗಿದೆ. ಅದರ ಅನುಸಾರ ಎಸ್.ಎಸ್.ಎಲ್.ಸಿ. ವಿದ್ಯಾರ್ಹತೆ ಹೊಂದಿದ್ದಲ್ಲಿ ಅಥವಾ ಹೊಂದದೇ ಇದ್ದಲ್ಲಿಯೂ ಸಹ ಗ್ರೂಪ್ "ಡಿ" ಹುದ್ದೆಗೆ ಅನುಕಂಪದ ಆಧಾರದ ಮೇಲೆ ನೇಮಕಾತಿ ಮಾಡಲು ಅವಕಾಶ ಕಲ್ಪಿಸಲಾಗಿದೆ. ಪದವಿಪೂರ್ವ (ಪಿ.ಯು.ಸಿ.) ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿದ್ದಲ್ಲಿ ಗ್ರೂಪ್ "ಸಿ" ವೃಂದದ ದ್ವಿತೀಯ ದರ್ಜೆ ಸಹಾಯಕ / ಕಿರಿಯ ಸಹಾಯಕ ಹುದ್ದೆಗೆ ನೇಮಕ ಮಾಡಬಹುದಾಗಿದೆ.

ಕೋವಿಡ್-19 ರ ಸಾಂಕ್ರಾಮಿಕದ ಪ್ರಯುಕ್ತ ದೇಶಾದ್ಯಂತ ಲಾಕ್‌ಡೌನ್ ಘೋಷಣೆ ಮಾಡಿದ ಕಾರಣ 2019-2020 ನೇ ಸಾಲಿನಲ್ಲಿ ಪದವಿಪೂರ್ವ (ಪಿ.ಯು.ಸಿ.) ಪರೀಕ್ಷಾ ಫಲಿತಾಂಶ ಪ್ರಕಟಣೆಯಲ್ಲಿ ವಿಳಂಬವಾಗಿರುತ್ತದೆ. ಸರ್ಕಾರಿ ನೌಕರನು ಸೇವೆಯಲ್ಲಿರುವಾಗಲೇ ಮೃತಪಟ್ಟಿದ್ದು, 1996 ರ ನಿಯಮಗಳನ್ವಯ ಆತನ ಅವಲಂಬಿತರಲ್ಲಿ ಒಬ್ಬರು ನಿಗದಿತ ಕಾಲಾವಧಿಯಲ್ಲಿ ಅರ್ಜಿ ಸಲ್ಲಿಸಿದ್ದು ಪಕ್ಷದಲ್ಲಿ ಹಾಗೂ ಅಂತಹ ಅವಲಂಬಿತ ವ್ಯಕ್ತಿಯ ಪದವಿಪೂರ್ವ (ಪಿ.ಯು.ಸಿ.) ಪರೀಕ್ಷಾ ಫಲಿತಾಂಶ ಪ್ರಕಟಣೆಯು 2019-20ನೇ ಸಾಲಿನ ಕಾರಣದಿಂದ ವಿಳಂಬವಾಗಿದ್ದಲ್ಲಿ ಅಂತಹ ಪ್ರಕರಣಗಳನ್ನು ವಿಶೇಷ ಪ್ರಕರಣಗಳೆಂದು ಪರಿಗಣಿಸಿ 2019-2020ನೇ ಸಾಲಿನಲ್ಲಿ ವಿಳಂಬವಾಗಿ ಪ್ರಕಟಗೊಂಡ ಪದವಿಪೂರ್ವ (ಪಿ.ಯು.ಸಿ.) ಪರೀಕ್ಷಾ ಫಲಿತಾಂಶವನ್ನು ಗಣನೆಗೆ ತೆಗೆದುಕೊಂಡು ಅನುಕಂಪದ ಆಧಾರದ ಮೇಲೆ ನೇಮಕಾತಿ ಮಾಡುವಂತೆ ಎಲ್ಲಾ ಸಕ್ಷಮ ಪ್ರಾಧಿಕಾರ/ನೇಮಕಾತಿ ಪ್ರಾಧಿಕಾರಗಳಿಗೆ ಸೂಚಿಸಲಾಗಿದೆ.

(ತೇಜಾವತಿ.ಎನ್.)

ಸರ್ಕಾರದ ಅಧೀನ ಕಾರ್ಯದರ್ಶಿ,
ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ
(ಸೇವಾ ನಿಯಮಗಳು-ವಿಶೇಷ ಕೋಶ).

ಮುದ್ರಕರು ಹಾಗೂ ಪ್ರಕಾಶಕರು:- ಸಂಕಲನಾಧಿಕಾರಿಗಳು, ಕರ್ನಾಟಕ ರಾಜ್ಯಪತ್ರ, ಸರ್ಕಾರಿ ಕೇಂದ್ರ ಮುದ್ರಣಾಲಯ, ಬೆಂಗಳೂರು

(೧)